

ಎನ್‌ಐಟಿಕೆ 21ನೇ ಘಟಕೋತ್ಸವ

ಸಂ.ಕ.ಸಮಾಚಾರ, ಮಂಗಳೂರು

ಭಾರತ ಸಾಧಿಸಿರುವ ತಂತ್ರಜ್ಞಾನದ ಪರಿಣಾಮವಾಗಿ ಜಾಗತಿಕವಾಗಿ ಹಲವಾರು ಕ್ಷೇತ್ರಗಳಲ್ಲಿ ಗುರುತಿಸಲ್ಪಟ್ಟಿದೆ. ಎನ್‌ಐಟಿಕೆಯಂತಹ ಸಂಸ್ಥೆಗಳು ವಿಶ್ವದಲ್ಲೇ ಅಗ್ರಸ್ಥಾನದ ವಿನೂತನ ಅವಿಷ್ಕಾರಗಳನ್ನು ಮಾಡುವ ಕೇಂದ್ರಗಳಾಗಬೇಕು ಎಂದು ಭಾರತದ ವೈಮಾನಿಕ ಸೂಸೈಟಿಯ ಅಧ್ಯಕ್ಷ, ಭಾರತ ಸರ್ಕಾರದ ರಕ್ಷಣಾ ಸಚಿವರ ಮಾಜಿ ವೈಜ್ಞಾನಿಕ ಸಲಹೆಗಾರ ಮತ್ತು ಮಾಜಿ ಡಿಆರ್ ಡಿಒ ಮಾಜಿ ಅಧ್ಯಕ್ಷ ಡಾ.ಜಿ.ಸತೀಶ್ ರೆಡ್ಡಿ ಹೇಳಿದ್ದಾರೆ.

ಸುರತ್ಕಲ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ) ಕ್ರೀಡಾ ಸಂಕೀರ್ಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಎನ್.ಐ.ಟಿ.ಕೆ 21ನೇ ವಾರ್ಷಿಕ ಘಟಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿದ್ದರು.

ಭಾರತ ಕಳೆದ ಕೆಲವು ದಶಕಗಳಿಂದ ಬಾಹ್ಯಾಕಾಶ, ರಕ್ಷಣಾ ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕವಾಗಿ ಗುರುತಿಸಲ್ಪಡುವ ಗಮನಾರ್ಹ ಸಾಧನೆ ಮಾಡಿದೆ. ಉಪಗ್ರಹಗಳ ಉಡಾವಣೆಯಿಂದ ಆರಂಭಿಸಿ ಇತ್ತೀಚೆಗೆ ಅತ್ಯಾಧುನಿಕ ವಿಶ್ವ

ದರ್ಜೆಯ ಅಗ್ನಿ ಪೈಥಿಯಂತಹ ಖಂಡಾಂತರ ಕ್ಷಿಪಣಿಗಳು, ವಿಕ್ರಾಂತ್ ನಂತಹ ವಿಮಾನ ವಾಹಕ ನೌಕೆಗಳು, ಅತ್ಯಾಧುನಿಕ ಸಬ್ ಮರಿನ್ ಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗಿದೆ ಎಂದು ಸತೀಶ್ ರೆಡ್ಡಿ ತಿಳಿಸಿದ್ದಾರೆ.

ದೇಶದಲ್ಲಿ 2016ರಲ್ಲಿ 415 ಸ್ಟಾರ್ಟ್ ಅಪ್ ಕಂಪನಿಗಳಿದ್ದವು. ಪ್ರಸಕ್ತ ಒಂದು ಲಕ್ಷ ಸ್ಟಾರ್ಟ್ ಅಪ್ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಒಂದೆ ದೇಶದಲ್ಲಿ ಬೆರಳೆಣಿಕೆಯಷ್ಟು ಐಐಟಿಗಳಿದ್ದವು. ಆದರೆ ಇತ್ತೀಚೆಗೆ ಪ್ರತಿ ರಾಜ್ಯದಲ್ಲೂ ಎನ್ ಐಟಿ, ಐಐಟಿ ಆರಂಭಗೊಂಡಿದೆ. ಭಾರತ ಜಾಗತಿಕವಾಗಿ ಸ್ಪರ್ಧೆಯನ್ನು ಎದುರಿಸುವ ಮನೋಭಾವವನ್ನು ಹೊಂದಿರುವ ಯುವ ತಂತ್ರಜ್ಞರನ್ನು ಹೊಂದಿದೆ ಎಂದು ಸತೀಶ್ ರೆಡ್ಡಿ ಅಭಿಪ್ರಾಯಿಸಿದ್ದಾರೆ. ಗೌರವ ಅತಿಥಿಯಾಗಿದ್ದ ಸಿಎಸ್‌ಐಆರ್, ಎನ್‌ಐಐಎಸ್‌ಎಸ್ ಅಧ್ಯಕ್ಷ ಡಾ.ಆನಂದ್ ಕೃಷ್ಣನ್ ಮಾತನಾಡಿ, ದೇಶದಲ್ಲಿ ಶೇ.54 ನಗರಗಳು ನೀರಿನ ಕೊರತೆ ಎದುರಿಸುತ್ತಿದೆ. ಆದರೆ ಭವಿಷ್ಯದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಆಹಾರದ ಸವಾಲು ಎದುರಾಗಬಹುದು ಎಂದರು. ಸಮಾರಂಭದಲ್ಲಿ ಒಟ್ಟು 2000 ಮಂದಿಗೆ ಪದವಿ ಪ್ರದಾನ ಮಾಡಲಾಯಿತು.

